



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಬುಧವಾರ, ೧೮, ಜೂನ್, ೨೦೨೫ (ಜ್ಯೇಷ್ಠ, ೨೮, ಶಕವರ್ಷ, ೧೯೪೭) BENGALURU, WEDNESDAY, 18, JUNE, 2025 (JYAISTHA, 28, SHAKAVARSHA, 1947)	ಸಂ. ೩೬೬ No. 366
---------------------	--	--------------------

## ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2025-26ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ  
ವರ್ಗಾವಣೆ ಮಾರ್ಗಸೂಚಿಗಳು.

### ಓದಲಾಗಿದೆ:

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ದಿನಾಂಕ: 12.05.2025.

### ಪ್ರಸ್ತಾವನೆ:

ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ, 2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 12.05.2025 ರಿಂದ 14.06.2025 ರವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

**ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ಬೆಂಗಳೂರು, ದಿನಾಂಕ: 17.06.2025.**

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 12.05.2025ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು, 2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 30.06.2025ರವರೆಗೆ ವಿಸ್ತರಿಸಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,

(ಪ್ರತಿಭಾ. ಕೆ)

ಸರ್ಕಾರದ ಅಧೀನ ಕಾರ್ಯದರ್ಶಿ,  
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ  
(ಸೇವಾ ನಿಯಮಗಳು-3).

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)